



Government of Karnataka
HASSAN INSTITUTE OF MEDICAL SCIENCES, HASSAN

ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಸನ.

(An Autonomous Institute under the Department of Medical Education)

SRI CHAMARAJENDRA HOSPITAL CAMPUS, HASSAN-573201

Website: www.hims-hassan.org, Phone/Fax No.08172-279311, Email:universityhims@gmail.com

No: HIMS/Uni/Acc/ID Card/05/2019-20

ದಿನಾಂಕ: 06-11-2023.

ಕೊಟೇಶನ್ ಅಧಿಸೂಚನೆ

ವಿಷಯ: ಸಂಸ್ಥೆಯ ಎಮ್‌ಬಿಬಿಎಸ್ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಕಾಲೇಜಿನ ಗುರುತಿನ ಚೀಟಿ (Student Identity Card) ಸರಬರಾಜು ಪಡೆಯುವ ಬಗ್ಗೆ.

--**

ವಿಷಯಕ್ಕೆ ಸಂಬಂಧಿಸಿದಂತೆ ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ 2023-24ನೇ ಸಾಲಿನ ಎಮ್‌ಬಿಬಿಎಸ್ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಕಾಲೇಜಿನ ಗುರುತಿನ ಚೀಟಿ (Student Identity Card) ಸರಬರಾಜು ಮಾಡುವ ಸಂಬಂಧ ಅಧಿಕೃತ ಮಾರಾಟಗಾರರಿಂದ ದರಗಳನ್ನು ಆಹ್ವಾನಿಸಲಾಗಿದೆ. ಆಸಕ್ತಿಯುಳ್ಳವರು ಈ ಕೆಳಗಿನ ಷರತ್ತಿಗೊಳಪಟ್ಟು ತಮ್ಮ ದರಗಳನ್ನು ಈ ಅಧಿಸೂಚನೆ ಜೊತೆಗೆ ಲಗತ್ತಿಸಿದ ನಮೂನೆ (Format of Quotations) ದಿನಾಂಕ:15.11.2023ರಂದು ಸಾಯಂಕಾಲ 5.00ಗಂಟೆಯ ಒಳಗಾಗಿ ಈ ಕಛೇರಿಗೆ ತಲುಪುವಂತೆ ಸಲ್ಲಿಸತಕ್ಕದ್ದು.

ಕ್ರಮ ಸಂಖ್ಯೆ	ವಿವರ	ಪ್ರಮಾಣ
01	ಕಾಲೇಜಿನ ಗುರುತಿನ ಚೀಟಿ (Student Identity Card)	210 ಪ್ರಮಾಣಗಳು

ದರಪಟ್ಟಿ ಸಲ್ಲಿಸುವ ಸಂಸ್ಥೆಗಳಿಗೆ ಷರತ್ತು ಹಾಗೂ ನಿಬಂಧನೆಗಳು

- 1) ತಾವು ನಮೂದಿಸಿದ ದರವು ಯಾವುದೇ ಕಾರಣಕ್ಕೂ ಮಾರುಕಟ್ಟೆ ದರಕ್ಕಿಂತಲೂ ಹೆಚ್ಚಿಗಿರಬಾರದು.
- 2) ಸದರಿ ದರಗಳನ್ನು ಯಾವುದೇ ಕಾರಣ ನೀಡದೇ ತಿರಸ್ಕರಿಸುವ ಹಕ್ಕನ್ನು ನಿರ್ದೇಶಕರು, ಹಿಮ್ಸ್, ಹಾಸನ ಇವರಿಗೆ ಕಾಯ್ದಿರಿಸಲಾಗಿದೆ.
- 3) ಸದರಿ ವಸ್ತುಗಳ ಖರೀದಿಯು ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ನಿಯಮ 1999ರ ಮತ್ತು 2000 ನಿಯಮಗಳಿಗೆ ಒಳಪಟ್ಟಿರುತ್ತದೆ.
- 4) ದರಗಳ ಜೊತೆಗೆ ಕಡ್ಡಾಯವಾಗಿ ಸಂಸ್ಥೆಯ ನೋಂದಾಯಿತ (Registration) ದೃಢೀಕರಣ ಪತ್ರ PAN Card, GST Certificate ಲಗತ್ತಿಸತಕ್ಕದ್ದು.
- 5) ಸಂಸ್ಥೆಯು ಕಪ್ಪು ಪಟ್ಟಿಯಲ್ಲಿ ಇಲ್ಲದಿರುವ ಬಗ್ಗೆ ದೃಢೀಕರಣ ಪತ್ರ.
- 6) ಮೂಲ ತಯಾರಿಕರಿಂದ ಪಡೆದ ಪರವಾನಗಿ ಪತ್ರ.
- 7) ಸೀಲು ಮಾಡಿದ ಲಕೋಟೆಯ ಮೇಲೆ 'Quotation for the supply of Student Identity Card' HIMS, Hassan. ಎಂದು ತಪ್ಪದೆ ನಮೂದಿಸತಕ್ಕದ್ದು.

ಮುಖ್ಯ ಅಧಿಕಾರಿ,
ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ,

ಹಾಸನ

ಪ್ರತಿಯನ್ನು ಈ ಕೆಳಕಂಡ ಅಧಿಕಾರಿಗಳ ಮಾಹಿತಿಗಾಗಿ ಹಾಗೂ ವ್ಯಾಪಕ ಪ್ರಚಾರಕ್ಕಾಗಿ ವಂದನೆಗಳೊಂದಿಗೆ ಸಲ್ಲಿಸಲಾಗಿದೆ.

- 1) ಜಿಲ್ಲಾಧಿಕಾರಿಗಳು, ಹಾಸನ ಜಿಲ್ಲೆ, ಹಾಸನ.
- 2) ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೂ, ಜಿಲ್ಲಾ ಪಂಚಾಯತ್, ಹಾಸನ.
- 3) ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು, ಹಾಸನ.
- 4) ತಹಶೀಲ್ದಾರರು /ಕಾರ್ಯನಿರ್ವಾಹಕ ಅಧಿಕಾರಿಗಳು, ಹಾಸನ
- 5) ಕಾರ್ಯಪಾಲಕ ಅಭಿಯಂತರರು, ಲೋಕೋಪಯೋಗಿ ಇಲಾಖೆ, ಹಾಸನ ವಿಭಾಗ, ಹಾಸನ.
- 6) ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕರ ಮಹಾಮಂಡಳಿ ನಿಯಮಿತ ನಂ.5, ಪಂಪ ಮಹಾಕವಿ ರಸ್ತೆ, ಚಾಮರಾಜಪೇಟೆ, ಬೆಂಗಳೂರು-18, ಇವರಿಗೆ ರವಾನಿಸುತ್ತಾ ನಿಗದಿತ ದಿನಾಂಕದ ಒಳಗಾಗಿ ತಮ್ಮ ದರಗಳನ್ನು ಸಲ್ಲಿಸಲು ಕೋರಿದೆ.
- 7) ಸೂಚನಾಫಲಕ , ಹಿಮ್ಮೆ / ಶ್ರೀ ಚಾಮರಾಜೇಂದ್ರ ಆಸ್ಪತ್ರೆ, ಹಾಸನ.

FORMATE OF QUOTATION

Sl. No.	Description of Goods / Equipment	Brief Specification	Quantity	Unit rate (Rs.)	Total amount (in Figure)
1					
2					
3					
4					
5					
6					

(Note: Price of the Items quoted including all Tax/ charges)

Gross Total cost: Rs. _____ (In figure)
Rs. _____ (In words)

1) We agree to supply the above goods in accordance with the technical specifications for a total contract price of Rs. _____ (in figures) (Rs. _____ (in words), within the period specified in the invitation for quotation.

2) We also confirm that the normal commercial warranty /guarantee of _____ months shall apply to the offered goods.

(Tenderer)

Name _____

Signature: _____

Date: _____